

# ಆನೇಕಲ್ ಯೋಜನಾ ಪ್ರಾಧಿಕಾರ

"ಅಣ್ಣ" ನಂ. 430, ಹೆನ್ನಾಗರ ಗೇಟ್, ಹೊಸೂರು ಮುಖ್ಯರಸ್ತೆ, ಬೆಂಗಳೂರು-560 099.

[www.anekal.tpa.gov.in](http://www.anekal.tpa.gov.in), [www.e-vinyasa.kar.nic.in](http://www.e-vinyasa.kar.nic.in)

ಸಂಖ್ಯೆ : ಆಯೋಪಾ/ಎಲ್‌ಎಓ/134/2022-23

ದಿನಾಂಕ: 18 APR 2023

## “ತಾತ್ಕಾಲಿಕ ವಿನ್ಯಾಸ ಅನುಮೋದನಾ ಪತ್ರ”

(ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 17(2-ಎ)ರನ್ವಯ)

ವಿಷಯ: ಬೆಂಗಳೂರು ನಗರ ಜಿಲ್ಲೆ, ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಹೊಸಹಳ್ಳಿ ಗ್ರಾಮದ ಸ.ನಂ.61ರಲ್ಲಿನ 04ಎಕರೆ 39ಗುಂಟೆ ವಿಸ್ತೀರ್ಣದ ಜಮೀನಿಗೆ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡುವ ಬಗ್ಗೆ.

- ಉಲ್ಲೇಖ: 1) ಅರ್ಜಿದಾರರಾದ ಮೆ.ಐಕಾನ್ ಇನ್‌ಫ್ರಾ ಶೆಲ್ವರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಪರವಾಗಿ ಶ್ರೀ ರಾಜಶೇಖರ್ ಗೌರಿನೇನಿ ಮ್ಯಾನೇಜಿಂಗ್ ಡೈರೆಕ್ಟರ್, ಇವರ ಮನವಿ ದಿನಾಂಕ:08.03.2023.  
2) ದಿನಾಂಕ:10.03.2023ರಂದು ನಡೆದ ಪ್ರಾಧಿಕಾರದ 83ನೇ ಸಭೆಯ ವಿಷಯ ಸಂಖ್ಯೆ: ರ ನಿರ್ಣಯ.  
3) ಅರ್ಜಿದಾರರು ಪ್ರಾಧಿಕಾರಕ್ಕೆ ಉತ್ತಮತೆ ಶುಲ್ಕ ರೂ.8,05,500/- ಪರಿಶೀಲನಾ, ಉಸ್ತುವಾರಿ ಮತ್ತು ನಕ್ಷೆ ಪ್ರತಿ ಶುಲ್ಕಗಳ ಒಟ್ಟು ರೂ.25,300/- ಮತ್ತು ಕೆರೆ ಪುನರುಜ್ಜೀವನ ಶುಲ್ಕ ರೂ.5,03,500/- ಮತ್ತು ಇತರೆ ಸೆಸ್ ಮತ್ತು ಸರ್‌ಚಾರ್ಜ್‌ಗಳ ಒಟ್ಟು ಮೊತ್ತ ರೂ.6,04,500/- ಚಲನ್‌ಸಂಖ್ಯೆ:005 ದಿನಾಂಕ:03.04.2023ರಂತೆ ಶುಲ್ಕಗಳನ್ನು ಪಾವತಿಸಿರುತ್ತಾರೆ.

\* \* \* \* \*

ವಿಷಯಕ್ಕೆ ಸಂಬಂಧಿಸಿದಂತೆ, ಅರ್ಜಿದಾರರಾದ ಮೆ.ಐಕಾನ್ ಇನ್‌ಫ್ರಾ ಶೆಲ್ವರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಪರವಾಗಿ ಶ್ರೀ ರಾಜಶೇಖರ್ ಗೌರಿನೇನಿ ಮ್ಯಾನೇಜಿಂಗ್ ಡೈರೆಕ್ಟರ್, ಇವರು ಉಲ್ಲೇಖ(1)ರಲ್ಲಿ ಬೆಂಗಳೂರು ನಗರ ಜಿಲ್ಲೆ, ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಹೊಸಹಳ್ಳಿ ಗ್ರಾಮದ ಸ.ನಂ.61ರಲ್ಲಿನ 04ಎಕರೆ 39ಗುಂಟೆ ವಿಸ್ತೀರ್ಣದ ಜಮೀನಿಗೆ ಕರಡು ವಸತಿ ವಿನ್ಯಾಸ ನಕ್ಷೆ ಅನುಮೋದಿಸಲು ಕೋರಿರುತ್ತಾರೆ.

ಪ್ರಸ್ತಾವನೆಯ ಸಂಬಂಧ ಉಲ್ಲೇಖ(2)ರ ಪ್ರಾಧಿಕಾರದ ಸಭೆಯಲ್ಲಿ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಗಿರುತ್ತದೆ. ಹಾಗೂ ಉಲ್ಲೇಖ(3)ರಂತೆ ಅರ್ಜಿದಾರರು ಅಗತ್ಯ ಶುಲ್ಕಗಳನ್ನು ಪ್ರಾಧಿಕಾರಕ್ಕೆ ಪಾವತಿಸಿರುತ್ತಾರೆ.

ಆದ್ದರಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 17(2-ಎ)ರ ಪ್ರಕಾರ ಹಾಗೂ ವಲಯ ನಿಯಮಾವಳಿಯಂತೆ ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ತಾತ್ಕಾಲಿಕ ಅನುಮೋದನೆ ನೀಡಲಾಗಿದೆ.

### ಷರತ್ತುಗಳು

1. ತಾತ್ಕಾಲಿಕ ಅನುಮೋದನೆ ನೀಡಿದ ದಿನಾಂಕದಿಂದ ಮೂರು (3) ವರ್ಷಗಳ ಅವಧಿಯೊಳಗೆ ವಿನ್ಯಾಸದಲ್ಲಿನ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸತಕ್ಕದ್ದು.
2. ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 17(2-ಸಿ(1) ರನ್ವಯ, ಈ ಕೆಳಕಂಡ ದಾಖಲೆಗಳನ್ನು ಸಲ್ಲಿಸಿದಲ್ಲಿ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯಲ್ಲಿನ ಮೊದಲನೇ ಹಂತದ ಶೇ.40ರಷ್ಟು ನಿವೇಶನಗಳನ್ನು ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾಗುವುದು.

- a) ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯಲ್ಲಿನ ಉದ್ಯಾನವನ, ಬಯಲು ಜಾಗ ಮತ್ತು ರಸ್ತೆಗಾಗಿ ಕಾಯ್ದಿರಿಸಿದ ಪ್ರದೇಶಗಳನ್ನು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗೆ ಹಾಗೂ ನಾಗರಿಕ ಸೌಲಭ್ಯಕ್ಕಾಗಿ ಕಾಯ್ದಿರಿಸಿದ ಪ್ರದೇಶವನ್ನು ಈ ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ನೋಂದಾಯಿತ ಪರಿಶೋಧನಾ ಪತ್ರದ ಮೂಲಕ ಹಸ್ತಾಂತರಿಸತಕ್ಕದ್ದು.
  - b) ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯಲ್ಲಿ ಕಾಯ್ದಿರಿಸಿರುವಂತೆ ಉದ್ಯಾನವನ, ಬಯಲು ಜಾಗ, ರಸ್ತೆ ಹಾಗೂ ನಾಗರಿಕ ಸೌಲಭ್ಯ ಪ್ರದೇಶಗಳ ಗಡಿಗಳನ್ನು ಗುರುತಿಸತಕ್ಕದ್ದು.
  - c) ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯಲ್ಲಿರುವ ಎಲ್ಲಾ ಮೂಲ ನಿವೇಶನಗಳ ನೋಂದಾಯಿತ ಅಡಮಾನ ಒಪ್ಪಂದ ಪತ್ರವನ್ನು ಸಲ್ಲಿಸತಕ್ಕದ್ದು.
  - d) ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ಅಧಿನಿಯಮ-2016ರ ರೀತ್ಯ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(RERA)ದಲ್ಲಿ ಸದರಿ ಯೋಜನೆಯ ನೋಂದಾಯಿಸಿರುವ ಬಗ್ಗೆ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು.
3. ಪ್ರಾಧಿಕಾರಕ್ಕೆ ಸಮಾಧಾನವಾಗುವಂತೆ ಮಟ್ಟ ಮಾಡುವುದು, ನೆಲಗಟ್ಟು ಹಾಸುವುದು, ಜಲ್ಲಿಕಲ್ಲನ್ನು ಹಾಸುವುದು, ಕಲ್ಲು ಚೆಪ್ಪಡಿ ಹಾಕುವುದು, ನಾಲೆಗಳ ನಿರ್ಮಾಣ, ಚರಂಡಿಗಳ ನಿರ್ಮಾಣ, ಮೋರಿಗಳ ನಿರ್ಮಾಣ, ಬೀದಿಬೀದಿಪದ ವ್ಯವಸ್ಥೆ ಮತ್ತು ನೀರು ಸರಬರಾಜಿಗೆ ಮಾಡಬೇಕಾದ ವ್ಯವಸ್ಥೆಯನ್ನೊಳಗೊಂಡಂತೆ ನಿವೇಶನಗಳು, ರಸ್ತೆ ಪಂಕ್ತೀಕರಣ, ಉದ್ಯಾನವನ ಮತ್ತು ನಾಗರಿಕ ಸೌಲಭ್ಯ ಪ್ರದೇಶ ಮತ್ತು ಯಾವುದೇ ಇತರ ಮೂಲ ಸೌಕರ್ಯವನ್ನು ತೋರಿಸಿ, ಗಡಿ ನಿರ್ಧಾರ ಮತ್ತು ಅಭಿವೃದ್ಧಿ ಉದ್ದೇಶಗಳಿಗಾಗಿ ನಿಯಮಿಸಬಹುದಾದ ಅಂಥ ನಿಯಮಗಳಿಗೆ ಅನುಸಾರವಾಗಿ ತಾತ್ಕಾಲಿಕ ಬಡಾವಣೆ ನಕ್ಷೆಗೆ ಮಂಜೂರಾತಿಯನ್ನು ನೀಡಲಾಗಿದೆ.
  4. ಸಂಬಂಧಪಟ್ಟ ಪ್ರಾಧಿಕಾರದ/ಮಂಡಳಿ/ಇಲಾಖೆಯ ಮೇಲ್ವಿಚಾರಣೆಯ ಅಡಿಯಲ್ಲಿ, ಮೇಲೆ ಹೇಳಲಾದ ಎಲ್ಲಾ ಮೂಲ ಸೌಕರ್ಯಗಳನ್ನು ಒಳಗೊಂಡ ಎಲ್ಲಾ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿರುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದಕ್ಕಾಗಿ ಸಂಬಂಧಪಟ್ಟ ಪ್ರಾಧಿಕಾರ/ಮಂಡಳಿ/ಇಲಾಖೆಯಿಂದ ಕಾರ್ಯಪೂರ್ತಿ ಪ್ರಮಾಣ ಪತ್ರವನ್ನು ಪಡೆದು ಮತ್ತು ಸ್ಥಳೀಯ ಪ್ರಾಧಿಕಾರಕ್ಕೆ ರಸ್ತೆಗಳು, ಉದ್ಯಾನವನಗಳನ್ನು ಬಿಟ್ಟುಕೊಟ್ಟು ಬಗ್ಗೆ ದಾಖಲೆಗಳನ್ನು ಸಲ್ಲಿಸತಕ್ಕದ್ದು.
  5. ಅನುಮೋದಿತ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯ ರೀತ್ಯ ಅನುಮೋದನೆ ನೀಡಿದ 03 ವರ್ಷಗಳೊಳಗಾಗಿ ಸಂಪೂರ್ಣವಾಗಿ ಉದ್ಯಾನವನ, ನಾಗರಿಕ ಸೌಲಭ್ಯಕ್ಕೆ ಮೀಸಲಿಟ್ಟ ಜಾಗ, ರಸ್ತೆಗಳು, ಒಳಚರಂಡಿ ವ್ಯವಸ್ಥೆ, ನೀರಿನ ಸೌಕರ್ಯ, ವಿದ್ಯುತ್ ಸಂಪರ್ಕಗಳನ್ನು ಅಭಿವೃದ್ಧಿಪಡಿಸತಕ್ಕದ್ದು.
  6. ವಸತಿ ವಿನ್ಯಾಸದ ಗಡಿ ನಿರ್ಧಾರ, ರಸ್ತೆ, ಉದ್ಯಾನವನ, ನಿವೇಶನಗಳನ್ನು ಗುರುತಿಸಲು ಮತ್ತು ವಿನ್ಯಾಸವನ್ನು ಅಭಿವೃದ್ಧಿಪಡಿಸುವ ಉದ್ದೇಶಕ್ಕಾಗಿ ಮಾತ್ರ ನಕ್ಷೆಯನ್ನು ಬಿಡುಗಡೆ ಮಾಡಲಾಗಿದ್ದು, ವಿನ್ಯಾಸದಲ್ಲಿನ ನಿವೇಶನಗಳನ್ನು ಪರಭಾರೆ ಮಾಡುವುದಾಗಲೀ ಮತ್ತು ಖಾತೆ ತೆರೆಯುವುದಾಗಲೀ ಮಾಡತಕ್ಕದ್ದಲ್ಲ. ನಿವೇಶನಗಳಲ್ಲಿರುವ ಕಟ್ಟಡಗಳಿಗೆ ಪ್ರಾರಂಭ ಪ್ರಮಾಣ ಪತ್ರವನ್ನು ಅಥವಾ ಲೈಸೆನ್ಸ್‌ನ್ನು ಮಂಜೂರು ಮಾಡತಕ್ಕದ್ದಲ್ಲ ಅಥವಾ ನೀಡತಕ್ಕದ್ದಲ್ಲ.
  7. ಪ್ರಸ್ತಾವಿತ ಬಡಾವಣೆಯಲ್ಲಿನ ನಿವೇಶನದಾರರಿಗೆ ನೀರು ಸರಬರಾಜು, STP/ಸೆಪ್ಟಿಕ್ ಟ್ಯಾಂಕ್ ಮುಂತಾದ ಮೂಲಭೂತ ಸೌಕರ್ಯಗಳನ್ನು ಬಡಾವಣೆಯ ಮಾಲೀಕರು ಒದಗಿಸತಕ್ಕದ್ದು.
  8. ಪ್ರಶ್ನಿತ ಜಮೀನಿನಲ್ಲಿ ಸರ್ಕಾರಿ 'ಬಿ' ಖರಾಬು ಜಾಗವನ್ನು ಯಥಾವತ್ತಾಗಿ ಕಾಯ್ದಿರಿಸತಕ್ಕದ್ದು ಹಾಗೂ ಈ ಜಾಗವನ್ನು ಒತ್ತುವರಿ ಮಾಡುವುದು ಅಥವಾ ಇತರ ಯಾವುದೇ ಉದ್ದೇಶಕ್ಕೆ ಬಳಸತಕ್ಕದ್ದಲ್ಲ.

# ಆನೇಕಲ್ ಯೋಜನಾ ಪ್ರಾಧಿಕಾರ

"ಅಣ್ಣ" ನಂ. 430, ಹೆನ್ನಾಗರ ಗೇಟ್, ಹೊಸೂರು ಮುಖ್ಯರಸ್ತೆ, ಬೆಂಗಳೂರು-560 099.

[www.anekal.tpa.gov.in](http://www.anekal.tpa.gov.in), [www.e-vinyasa.kar.nic.in](http://www.e-vinyasa.kar.nic.in)

9. ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಸರ್ಕಾರದ ಅಥವಾ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದು ಬಂದಲ್ಲಿ ಅಂತಹ ಸಂದರ್ಭದಲ್ಲಿ ಆನೇಕಲ್ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ತಾತ್ಕಾಲಿಕ ಅನುಮೋದಿತ ವಸತಿ ವಿನ್ಯಾಸ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
10. ಈ ಅನುಮೋದನೆಯನ್ನು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 17 ರಡಿಯಲ್ಲಿ ನೀಡುತ್ತಿರುವುದರಿಂದ ಇದನ್ನು ಜಮೀನಿನ ಮೇಲಿರುವ ಹಕ್ಕನ್ನು ಅಥವಾ ಮಾಲೀಕತ್ವವನ್ನು ನಿರೂಪಿಸಲು ಉಪಯೋಗಿಸತಕ್ಕದ್ದಲ್ಲ.
11. ಸದರಿ ವಸತಿ ವಿನ್ಯಾಸದಲ್ಲಿರುವ ಯಾವುದೇ ನಿವೇಶನಗಳನ್ನು ಉಪವಿಭಜನೆ ಮಾಡಿ ಮಾರಾಟ ಮಾಡತಕ್ಕದ್ದಲ್ಲ, ಒಂದು ವೇಳೆ ಯಾವುದೇ ಬದಲಾವಣೆಯ ಅವಶ್ಯಕತೆ ಇದ್ದಲ್ಲಿ ಪ್ರಾಧಿಕಾರದಿಂದ ಅನುಮತಿ ಪಡೆಯತಕ್ಕದ್ದು. ಈ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆಯನ್ನು ಮಾಡಬಾರದು.
12. ಆನೇಕಲ್ ಯೋಜನಾ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
13. ಸದರಿ ತಾತ್ಕಾಲಿಕ ಅನುಮೋದಿತ ವಸತಿ ವಿನ್ಯಾಸದಲ್ಲಿನ ರಸ್ತೆ, ರಸ್ತೆಬದಿ ಚರಂಡಿ, ಕಲ್‌ವರ್ಟ್‌ಗಳು, ಪಾದಚಾರಿ ಮಾರ್ಗ ಇತ್ಯಾದಿ ಸಿವಿಲ್ ಕಾಮಗಾರಿಗಳನ್ನು ಸಂಬಂಧಿತ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಉಸ್ತುವಾರಿಯಲ್ಲಿ ಕಾರ್ಯಗತಗೊಳಿಸಿ, ಧೃಢೀಕರಣ ಪತ್ರ ಸಲ್ಲಿಸತಕ್ಕದ್ದು.
14. ಸದರಿ ತಾತ್ಕಾಲಿಕ ಅನುಮೋದಿತ ವಸತಿ ವಿನ್ಯಾಸದಲ್ಲಿನ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ ಕಾಮಗಾರಿಗಳನ್ನು ಸಂಬಂಧಿತ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಸ್ತುವಾರಿಯಲ್ಲಿ ಕಾರ್ಯಗತಗೊಳಿಸಿ ಧೃಢೀಕರಣ ಪತ್ರ ಸಲ್ಲಿಸತಕ್ಕದ್ದು.
15. ಸದರಿ ತಾತ್ಕಾಲಿಕ ಅನುಮೋದಿತ ವಸತಿ ವಿನ್ಯಾಸದಲ್ಲಿನ ವಿದ್ಯುದ್ದೀಕರಣ ಕಾಮಗಾರಿಗಳನ್ನು ಸಂಬಂಧಿತ ಬೆಸ್ಕಾಂ ಮಂಡಳಿ ಉಸ್ತುವಾರಿಯಲ್ಲಿ ಕಾರ್ಯಗತಗೊಳಿಸಿ ಧೃಢೀಕರಣ ಪತ್ರ ಸಲ್ಲಿಸತಕ್ಕದ್ದು.
16. ಪ್ರಸ್ತಾಪಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
17. ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಅನ್ಯ ಉದ್ದೇಶಗಳಿಗೆ ಬಳಕೆ ಮಾಡತಕ್ಕದ್ದು.
18. ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು. ಈ ಪ್ರದೇಶದಲ್ಲಿ ಹಾಲಿ ಇರುವ ಗಿಡಮರಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಉಳಿಸಿಕೊಳ್ಳತಕ್ಕದ್ದು ಮತ್ತು ರಸ್ತೆಗಳ ಎರಡು ಕಡೆ ಗಿಡ/ಮರಗಳನ್ನು ಬೆಳೆಸುವುದು.
19. ತಾತ್ಕಾಲಿಕ ಅನುಮೋದಿತ ವಸತಿ ವಿನ್ಯಾಸದಲ್ಲಿನ ಕಟ್ಟಡಗಳಲ್ಲಿ ಮಳೆ ನೀರು ಸಂಗ್ರಹಣೆಯನ್ನು ಕಡ್ಡಾಯವಾಗಿ ಅಳವಡಿಸುವುದು ಮತ್ತು ವಿನ್ಯಾಸದಲ್ಲಿ ಅಂತರ್ಜಲವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು.
20. ವಿನ್ಯಾಸದಲ್ಲಿನ ರಸ್ತೆಗಳಿಂದ ಅಕ್ಕ-ಪಕ್ಕದ ಜಮೀನುಗಳಿಗೆ ಸಂಪರ್ಕವನ್ನು ಯಾವುದೇ ಕಾರಣಕ್ಕೂ ನಿರ್ಬಂಧಿಸತಕ್ಕದ್ದಲ್ಲ.
21. ಸದರಿ ಜಮೀನುಗಳಿಗೆ ಸಂಬಂಧಿಸಿದಂತೆ ಯಾವುದೇ ಸಿವಿಲ್ ವ್ಯಾಜ್ಯಗಳಿಗೆ ಈ ಪ್ರಾಧಿಕಾರವು ಜವಾಬ್ದಾರಿಯಾಗಿರುವುದಿಲ್ಲ.

22. ತಾತ್ಕಾಲಿಕ ವಸತಿ ವಿನ್ಯಾಸ ಅಂಗೀಕಾರ ಕೋರಿಕೆ ಸಂಬಂಧ ತಮ್ಮಿಂದ ಸಲ್ಲಿಸಲಾಗಿರುವ ಭೂ ಮಾಲೀಕತ್ವ ದಾಖಲೆ ಮತ್ತು ಇತರೆ ದಾಖಲೆ ಅಥವಾ ಬೇರೆ ಯಾವುದೇ ಮಾಹಿತಿಗಳು ಸುಳ್ಳಾಗಿದ್ದಲ್ಲಿ ಅಥವಾ ಪೋರ್ಜರಿಯಾಗಿದ್ದಲ್ಲಿ ವಸತಿ ವಿನ್ಯಾಸಕ್ಕೆ ನೀಡಿರುವ ತಾತ್ಕಾಲಿಕ ಅನುಮೋದನೆ ತಂತಾನೇ ರದ್ದಾಗುತ್ತದೆ.
23. ನೈಸರ್ಗಿಕವಾಗಿ ಹರಿಯುವ ನದಿ/ಹಳ್ಳ/ಕೆರೆ/ನಾಲಾ ಮುಂತಾದವುಗಳಿಗೆ ವಿನ್ಯಾಸದ ಮಲೀನ ನೀರನ್ನು ಬಿಡಬಾರದು. ಸದರಿ ವಸತಿ ವಿನ್ಯಾಸ ನಕ್ಷೆಯಲ್ಲಿ ಸೂಚಿಸಲಾಗಿರುವ ನಾಲಾ ಪ್ರದೇಶಗಳಲ್ಲಿ ರಸ್ತೆ ಪರಿಚಲನೆಯನ್ನು ಮುಂದುವರಿಸುವಾಗ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದು ಕಲ್ಚರ್ ಕಟ್ಟತಕ್ಕದ್ದು, ಹಾಗೂ ನೀರಿನ ಹರಿವೆಗಾಗಿ ಯಾವುದೇ ಅಡಚಣೆ ಮಾಡತಕ್ಕದ್ದಲ್ಲ, ಹಾಗೂ ಸೂಕ್ತ ಡ್ರೈನೇಜ್ ನಿರ್ಮಿಸಿ ಸಂರಕ್ಷಿಸತಕ್ಕದ್ದು, ಹಾಗೂ ಯಾವುದೇ ಒತ್ತುವರಿ ಮಾಡತಕ್ಕದ್ದಲ್ಲ. ಸರ್ಕಾರದ ಅಧಿಸೂಚನೆ ಸಂಖ್ಯೆ ಯುಡಿಡಿ 15 ಟಿಟಿಪಿ 2015, ದಿನಾಂಕ:21.04.2020ರ ರೀತ್ಯ ಜಲಪ್ರದೇಶಗಳ ಬಫರ್ ಜಾಗದಲ್ಲಿ water pumping stations, Walking tracks, Play fields without any building constructions, cycling tracks & Parks ಗಳನ್ನು ಮಾತ್ರ ಅಭಿವೃದ್ಧಿಪಡಿಸತಕ್ಕದ್ದು.
24. ಮೇಲ್ಕಂಡ ಯಾವುದೇ ಷರತ್ತುಗಳನ್ನು ಹಾಗೂ ಇತರೆ ಯಾವುದೇ ಪ್ರಾಧಿಕಾರವು ವಿಧಿಸಿರುವ ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಪ್ರಾಧಿಕಾರವು ನೀಡಿರುವ ಮಂಜೂರಾತಿಯು ಕೂಡಲೇ ರದ್ದಾಗುವುದು.
25. ಕರಡು ಅನುಮೋದಿತ ವಿನ್ಯಾಸ ನಕ್ಷೆಯನ್ನು ಸಾರ್ವಜನಿಕರ ವೀಕ್ಷಣೆಗಾಗಿ ಸ್ಥಳದಲ್ಲಿ ನಾಮಫಲಕದಲ್ಲಿ ಕಡ್ಡಾಯವಾಗಿ ಅಳವಡಿಸತಕ್ಕದ್ದು.
26. ಈಗ ತಾತ್ಕಾಲಿಕ ವಿನ್ಯಾಸ ಅನುಮೋದನೆ ಮಾತ್ರ ನೀಡುತ್ತಿದ್ದು, ಅಂತಿಮ ವಿನ್ಯಾಸ ಅನುಮೋದನೆ /ನಿವೇಶನಗಳ ಬಿಡುಗಡೆ ಪಡೆಯುವವರೆಗೂ ಈ ತಾತ್ಕಾಲಿಕ ವಿನ್ಯಾಸದ ಯಾವುದೇ ನಿವೇಶನಗಳನ್ನು ಮಾರಾಟ ಮಾಡತಕ್ಕದ್ದಲ್ಲ.
27. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ರಚಿಸಿರುವ Direction under section 18(1)(b) of water (prevention and control of pollution)Act, 1974ರ ಕಾಯ್ದೆಯಲ್ಲಿ ರೂಪಿಸಿರುವ ನಿಯಮದಂತೆ ಕ್ರಮಕೈಗೊಳ್ಳಲು ಸೂಚಿಸಿರುವಂತೆ ಈ ಕೆಳಕಂಡ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ.
  - i. ಮಳೆನೀರು ಕಾಲುವೆಯನ್ನು ಮುಚ್ಚದಂತೆ ಕ್ರಮವಹಿಸುವುದು.
  - ii. ಮಳೆನೀರು ಕಾಲುವೆಗಳಿಗೆ ಯಾವುದೇ ಕೊಳಚೆ ನೀರು ಹಾಗೂ ಇನ್ನಿತರೆ ತ್ಯಾಜ್ಯ ವಸ್ತುಗಳು ಸೇರ್ಪಡೆಯಾಗದಂತೆ ಕ್ರಮವಹಿಸುವುದು.
  - iii. ಕಂದಾಯ ಇಲಾಖೆಯ ದಾಖಲೆಗಳಂತೆ ಇರುವ ಮಳೆ ನೀರು ಕಾಲುವೆಗಳ ಅಳತೆಗಳನ್ನು ಅತಿಕ್ರಮ/ಒತ್ತುವರಿ ಆಗದಂತೆ ಯಥಾವತ್ತಾಗಿ ಕಾಯ್ದಿರಿಸಿಕೊಂಡು ಸರಾಗವಾಗಿ ನೀರು ಹರಿಸಲು ಬೇಕಾದ ಕ್ರಮವಹಿಸುವುದು.
  - iv. ಮಳೆನೀರು ಕಾಲುವೆಗಳು ತೆರೆದ ಸ್ಥಿತಿಯಲ್ಲಿ ಸ್ವಚ್ಛವಾಗಿರುವಂತೆ ಕ್ರಮವಹಿಸುವುದು.
28. ಮೇಲಿನಂತೆ ನೀಡಿರುವ ಅನುಮತಿಗೆ ವ್ಯತಿರಿಕ್ತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಜರುಗಿಸಲಾಗುವುದು.

ಅರ್ಜಿದಾರರು ವಿನ್ಯಾಸದಲ್ಲಿನ ಕಾಮಗಾರಿಗಳನ್ನು ಒಟ್ಟಾರೆಯಾಗಿ ಅಭಿವೃದ್ಧಿಪಡಿಸಿದ ನಂತರ, ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಬಗ್ಗೆ ವಿವಿಧ ಇಲಾಖೆಗಳಿಂದ ಅಂದರೆ ನೀರು ಸರಬರಾಜು, ಒಳಚರಂಡಿ ಅಭಿವೃದ್ಧಿಪಡಿಸಿರುವ ಬಗ್ಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ, ರಸ್ತೆ ಕಾಮಗಾರಿಗಳು,

# ಆನೇಕಲ್ ಯೋಜನಾ ಪ್ರಾಧಿಕಾರ

"ಅಣ್ಣ" ನಂ. 430, ಹೆನ್ನಾಗರ ಗೇಟ್, ಹೊಸೂರು ಮುಖ್ಯರಸ್ತೆ, ಬೆಂಗಳೂರು-560 099.

[www.anekal.tpa.gov.in](http://www.anekal.tpa.gov.in), [www.e-vinyasa.kar.nic.in](http://www.e-vinyasa.kar.nic.in)

ಮಳೆನೀರು ಚರಂಡಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ವಿದ್ಯುತ್ ಸರಬರಾಜು ಮಾಡಿರುವ ಬಗ್ಗೆ ಬೆಸ್ಕಾಂನಿಂದ, ಉದ್ಯಾನವನ ಅಭಿವೃದ್ಧಿಪಡಿಸಿರುವ ಬಗ್ಗೆ ತೋಟಗಾರಿಕೆ ಇಲಾಖೆಯಿಂದ ಹಾಗೂ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಬಗ್ಗೆ ಸ್ಥಳೀಯ ಸಂಸ್ಥೆಯಿಂದ ಪ್ರಮಾಣ ಪತ್ರ ಹಾಗೂ ವಿನ್ಯಾಸದಲ್ಲಿ ಮೂಲಭೂತ ಸೌಲಭ್ಯಗಳು ಮತ್ತು ಸಾರ್ವಜನಿಕ ಪ್ರದೇಶಗಳ ನಿರ್ವಹಣೆ ಬಗ್ಗೆ ಸ್ಥಳೀಯ ಸಂಸ್ಥೆಯಿಂದ ಕಾಮಗಾರಿ ಮುಕ್ತಾಯ ಪತ್ರವನ್ನು ಪಡೆದು ಸಲ್ಲಿಸಿ, ವಿನ್ಯಾಸ ನಕ್ಷೆಗೆ ಅಂತಿಮ ಅನುಮೋದನೆ ಹಾಗೂ ನಿವೇಶನ ಬಿಡುಗಡೆಗೆ ಮನವಿ ಸಲ್ಲಿಸತಕ್ಕದ್ದು.

ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 17-2-ಡಿ ರನ್ವಯ, ವಿನ್ಯಾಸದ ಅಭಿವೃದ್ಧಿ ಕಾಮಗಾರಿಗಳು 3 ವರ್ಷದ ಒಳಗೆ ಪೂರ್ಣಗೊಳಿಸತಕ್ಕದ್ದು, ನಿಮ್ಮ ಮನವಿಯ ಮೇರೆಗೆ ಪ್ರಾಧಿಕಾರವು ಸರ್ಕಾರಗಳಿದ್ದಲ್ಲಿ ಕಾಮಗಾರಿ ಪೂರ್ಣಗೊಳಿಸಲು 1 ವರ್ಷ ಕಾಲಾವಧಿಯನ್ನು ವಿಸ್ತರಿಸಬಹುದು, ಸದರಿ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರಾಧಿಕಾರವು ನೀಡಿರುವ ಅನುಮೋದನೆ ರದ್ದಾಗುತ್ತದೆ. ನಂತರ ಹೊಸದಾಗಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ ಎಂಬ ವಿಷಯವನ್ನು ಈ ಮೂಲಕ ತಿಳಿಯಪಡಿಸಲಾಗಿದೆ. ಅನುಮೋದಿತ ವಿನ್ಯಾಸಕ್ಕೆ ವಿರುದ್ಧವಾಗಿ ಯಾವುದೇ ಕಾಮಗಾರಿಗಳನ್ನು ಕೈಗೊಂಡಿದ್ದಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆಯನ್ವಯ ಕ್ರಮ ತೆಗೆದುಕೊಳ್ಳಲಾಗುವುದು.

18.4.23  
ಸದಸ್ಯ ಕಾರ್ಯದರ್ಶಿಗಳು ಹಾಗೂ ನಗರ ಮತ್ತು  
ಗ್ರಾಮಾಂತರ ಯೋಜನಾ ಜಂಟಿ ನಿರ್ದೇಶಕರು

ಆನೇಕಲ್ ಯೋಜನಾ ಪ್ರಾಧಿಕಾರ,

 ಆನೇಕಲ್.ಫಿ

ಇವರಿಗೆ,

ಮ.ಐಕಾನ್ ಇನ್‌ಫ್ರಾ ಶೆಲ್ಟರ್ ಇಂಡಿಯಾ ಪ್ರೈವೇಟ್  
ಲಿಮಿಟೆಡ್ ಪರವಾಗಿ ಶ್ರೀ ರಾಜಶೇಖರ್ ಗೌರಿನೇನಿ ಮ್ಯಾನೇಜಿಂಗ್  
ಡೈರೆಕ್ಟರ್, ನಂ.47/9, ಜೈ ಪ್ಲಾಜಾ ಸಿಂಪೋನಿ, 9ನೇ ಮೈನ್,  
ಹೆಚ್.ಎಸ್.ಆರ್.ಲೇಔಟ್, ಬೆಂಗಳೂರು -560 102.

ಪ್ರತಿಯನ್ನು:

- 1) ಕಾರ್ಯದರ್ಶಿ, ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ, ನಂ. 1/14, 2 ನೇ ಮಹಡಿ, ಸಿಲ್ವರ್ ಜ್ಯೂಬಿಲಿ ಬ್ಲಾಕ್, ಯುನಿಟಿ ಬಿಲ್ಡಿಂಗ್, ಸಿ.ಎಸ್.ಐ ಕಾಂಪೌಂಡ್, 3ನೇ ಕ್ರಾಸ್ ಮಿಷನ್ ರಸ್ತೆ, ಬೆಂಗಳೂರು-560 027 ಇವರ ಮಾಹಿತಿಗಾಗಿ ಕಳುಹಿಸಿದೆ.
- 2) ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಹೆನ್ನಾಗರ ಗ್ರಾಮ ಪಂಚಾಯತಿ ಇವರಿಗೆ ತಾತ್ಕಾಲಿಕ ಅನುಮೋದನೆ ನಕ್ಷೆಯ ಪ್ರತಿಯನ್ನು ಕಳುಹಿಸುತ್ತಾ ಸದರಿ ವಿನ್ಯಾಸಕ್ಕೆ ತಾತ್ಕಾಲಿಕ ಅನುಮೋದನೆ ಮಾತ್ರ ನೀಡಲಾಗಿದ್ದು, ಪ್ರಶ್ನಿತ ವಿನ್ಯಾಸಕ್ಕೆ ಅಂತಿಮ ಅನುಮೋದನೆ ನೀಡಿ ನಿವೇಶನಗಳನ್ನು ಬಿಡುಗಡೆಗೊಳಿಸುವವರೆಗೂ ಸದರಿ ವಸತಿ ವಿನ್ಯಾಸದಲ್ಲಿನ ಯಾವುದೇ ನಿವೇಶನಗಳಿಗೆ ಖಾತಾ ನೋಂದಣಿ ಮಾಡಬಾರದೆಂದು ಈ ಮೂಲಕ ಸೂಚಿಸಲಾಗಿದೆ.
- 3) ಕಛೇರಿ ಪ್ರತಿ.
- 4) ಹೆಚ್ಚುವರಿ ಪ್ರತಿ.